

ಜೊಲ್ಲೆ ಉದ್ಯೋಗ ಸಮೂಹ

ವಾರ್ತಾ ಪತ್ರ

(ಖಾಸಗಿ ಸುತ್ತೋಲೆ ಸಲುವಾಗಿ ಮಾತ್ರ)

ಜುಲೈ 2022-ಸಂಪುಟ-6 ಸಂಚಿಕೆ-08

ದರ್ಶನ



ನಿಷ್ಪಾಣಿಯಲ್ಲಿ ಆಯುಷ್ ಇಲಾಖೆ, ತಾಲೂಕು ಆಡಳಿತ, ಜೊಲ್ಲೆ ಉದ್ಯೋಗ ಸಮೂಹ ವತಿಯಿಂದ ಆಯೋಜಿಸಿದ್ದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಚಿಕ್ಕೋಡಿ ಲೋಕಸಭೆ ಸದಸ್ಯರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಶ್ರೀ. ಜ್ಯೋತಿಪ್ರಸಾದ ಜೊಲ್ಲೆ ಯವರು ಸಸಿಗೆ ನೀರೆಯುವ ಮೂಲಕ ಚಾಲನೆ ನೀಡುತ್ತಿರುವುದು.

ವಿಶ್ವ ಶಾಂತಿಗಾಗಿ ಯೋಗ

ಪೀಠಿಕೆ :-

ಮಾನಸಿಕ, ನೈತಿಕ, ಆಧ್ಯಾತ್ಮಿಕ, ಸಾಮಾಜಿಕ ಹಾಗೂ ಮಾನವೀಯ ಮೌಲ್ಯಗಳನ್ನು ವೃದ್ಧಿಸುವಲ್ಲಿ "ಯೋಗದ" ಪಾತ್ರ ಬಹಳಷ್ಟಿದೆ. ಭಾರತವಷ್ಟೇ ಅಲ್ಲದೇ ಇಡೀ ವಿಶ್ವವೇ ಯೋಗದ ಸೂತ್ರದಲ್ಲಿ ಒಂದಾಗಲು ಪ್ರೇರಣೆ ನೀಡಿರುವುದು ಅತ್ಯಂತ ಗಮನಾರ್ಹ ಸಂಗತಿಯಾಗಿದೆ. ಕರ್ನಾಟಕಕ್ಕೆ ವಿಶ್ವ ಯೋಗದಿನವಂತೂ ಅವಿಸ್ಮರಣೀಯ ದಿನವಾಗಿ ಮಾರ್ಪಾಡುಗೊಳ್ಳಲು ನಮ್ಮ ದೇಶದ ಸರ್ವಶ್ರೇಷ್ಠ ಪ್ರಧಾನಿ ನರೇಂದ್ರ ಮೋದಿಜಿ ಯವರು ಮೈಸೂರಿನಲ್ಲಿ ಹಮ್ಮಿಕೊಳ್ಳಲಾದ ವಿಶ್ವಯೋಗದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರಬಿಂದುವಾಗಿದ್ದರು ಎನ್ನುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ ಯಾಗಿದೆ.

ಯೋಗ ದಿನಾಚರಣೆಯ ಇತಿಹಾಸ :-

ಸೆಪ್ಟೆಂಬರ್ 27, 2014 ರಂದು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್‌ಜಿಎ) ತಮ್ಮ ಭಾಷಣದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸುವ ಪ್ರಸ್ತಾವವನ್ನು ಮಾಡಿದರು. ಯೋಗದ ಐಕ್ಯತೆಯನ್ನು ಸಾಕಾರಗೊಳಿಸಲು ಕರೆ ನೀಡಿದರು. ಮನಸ್ಸು ಮತ್ತು ದೇಹ; ಚಿಂತನೆ ಮತ್ತು ಕ್ರಿಯೆ; ಸಂಯಮ ಮತ್ತು ನೆರವೇರಿಕೆ; ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಾಮರಸ್ಯ; ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಇದು ಸಮಗ್ರ ವಿಧಾನವಾಗಿದೆ ಎಂದು ಹೇಳಿದರು. ನಂತರ ತಮ್ಮ ಪ್ರಸ್ತಾವನೆಯಲ್ಲಿ ಯುಎನ್‌ಜಿಎ ಕರಡು ನಿರ್ಣಯದ ಬಗ್ಗೆ ಅನೌಪಚಾರಿಕ ಸಮಾಲೋಚನೆ ನಡೆಸಿದರು. ಒಪ್ಪಂದದ ಮೇರೆಗೆ 2014 ಡಿಸೆಂಬರ್ 11 ರಂದು ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನ ಅಥವಾ ವಿಶ್ವ ಯೋಗ ದಿನವಾಗಿ ಘೋಷಿಸಲಾಯಿತು. ವಿಶ್ವ ಸಂಸ್ಥೆಯು 193 ರಾಷ್ಟ್ರಗಳ ಪೈಕಿ 177 ದೇಶಗಳ ಅನುಮೋದನೆಯನ್ನು ಪಡೆಯಲಾಯಿತು. 2015ರ ಜೂನ್ 21ನೇ ತಾರೀಖಿನಂದು ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವದಾದ್ಯಂತ ಆಚರಿಸಲಾಯಿತು.

ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯಲ್ಲಿ ಯೋಗ ದಿನಾಚರಣೆ :-

ಯೋಗವು ಮನಸ್ಸು ದೇಹದ ಬೆಳವಣಿಗೆ ಮತ್ತು ವಿಕಾಸಕ್ಕೆ ಅತ್ಯಂತ ಸಹಾಯಕಾರಿಯಾಗಿದೆ. ಮನಸ್ಸು ದೇಹದ ಬೆಸುಗೆ ಮಾತ್ರವಲ್ಲದೇ ಜಗತ್ತಿನ ಸಾಂಸ್ಕೃತಿಕ ಐಕ್ಯತೆಯನ್ನು ಬಿಂಬಿಸುವ ಆಚರಣೆಯಾಗಿದೆ ಎಂಬುವುದಕ್ಕೆ ಜೂನ್ 21 2022 ರಂದು

ಶ್ರೀ ಜೀವೇಶ್ವರ ಕೋ-ಆಪ್. ಕ್ರೆಡಿಟ್ ಸೊಸಾಯಟಿ ಅ., ಯಕ್ಷಂಜಾ (ಮಲ್ಲ-ಸ್ಥಳ)

ಕ್ರಿಯಾತ್ಮಕ ಹಾಗೂ ಪ್ರಗತಿಶೀಲ ಅರ್ಥವ್ಯವಸ್ಥೆ

ಶಾಖೆಗಳು
154

ಲೇವು
3142+
ಕೋಟಿ

ಸಾಲ
2351+
ಕೋಟಿ

ಸದಸ್ಯರು
3.35+
ಲಕ್ಷ

ಮಂಗಳವಾರ ನಿಷ್ಪಾಣಿಯಲ್ಲಿ ಜರುಗಿದ ವಿಶ್ವ ಯೋಗ ದಿನ ಸಾಕ್ಶಿಯಾಗಿದೆ. ಜೊಲ್ಲೆ ಉದ್ಯೋಗ ಸಮೂಹದ ಸಂಸ್ಥಾಪಕರು ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯರಾದ ಶ್ರೀ. ಅಣ್ಣಾಸಾಹೇಬ ಜೊಲ್ಲೆ ಹಾಗೂ ಆಶಾ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆಯ ಅಧ್ಯಕ್ಷರಾದ ಶ್ರೀ. ಜ್ಯೋತಿಪ್ರಸಾದ ಜೊಲ್ಲೆ, ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷರಾದ ಕು. ಬಸವಪ್ರಸಾದ ಜೊಲ್ಲೆ ಯವರು ಉಪಸ್ಥಿತರಿದ್ದು ಕಾರ್ಯಕ್ರಮದ ಕೇಂದ್ರಬಿಂದುಗಳಾಗಿ ಸಾವಿರಾರು ಯೋಗ ಪಟುಗಳ ಜೊತೆ ಯೋಗೋತ್ಸವದಲ್ಲಿ ಮಿಂದೆದರು.

ಪ್ರಧಾನಿ ನರೇಂದ್ರ ಮೋದಿಯವರ ಯೋಗ ಸಂದೇಶದ ಪ್ರಮುಖ ಅಂಶಗಳು :-

- * ಯೋಗ ವಿಶ್ವಶಾಂತಿ ಹಾಗೂ ಮನುಕುಲವನ್ನು ಒಂದು ಮಾಡುವ ಅದ್ಭುತ ಶಕ್ತಿಯಾಗಿದೆ ಮತ್ತು ರಾಷ್ಟ್ರ ರಾಷ್ಟ್ರಗಳ ನಡುವಣ ಸೌಹಾರ್ದಯುತ ಮನಸ್ಥಿತಿಗೆ ಸಂಜೀವಿನಿಯಾಗಿದೆ.
- * ಯೋಗ ಇಡೀ ವಿಶ್ವಕ್ಕೆ ಶಾಂತಿ ಮಂತ್ರವನ್ನು ಭೋದಿಸುತ್ತದೆ.
- * ನಮ್ಮ ದೇಶದ ಯೋಗಿಗಳು, ಋಷಿಗಳು ಸರಳ ರೀತಿಯಲ್ಲಿ ಯೋಗದ ಮಹತ್ವ ಸಾರಿದ್ದಾರೆ.
- * ಜನರಲ್ಲಿ ವಿಶ್ವ ಪಜ್ಞೆ, ಶಾಂತಿ, ತನ್ಮಯತೆ, ಜಾಗೃತಿ ಜ್ಞಾನ ನೀಡಿ ವಿಶ್ವ ಬದಲಾವಣೆಗೆ ನಾಂದಿಯಾಗಿದೆ.
- * ಯೋಗವು ಧ್ಯಾನದ ರೀತಿಯಲ್ಲಿ ಆಚರಿಸಿ ಆಧ್ಯಾತ್ಮಿಕ ಮಹತ್ವ ಸಾರುತ್ತಿದೆ.
- * ಸಾಂಕ್ರಾಮಿಕ ರೋಗಗಳಿಗೆ ಅತ್ಯುತ್ತಮ ಮದ್ದಾಗಿದೆ. ಬದುಕಿನಲ್ಲಿ ಸ್ಫೂರ್ತಿ ಮತ್ತು ಹುರುಪನ್ನು ಹೆಚ್ಚುಮಾಡುತ್ತಿದೆ.
- * ಮಾನವೀಯತೆಗಾಗಿ ಯೋಗ ಎನ್ನುವ ಪರಿಕಲ್ಪನೆಯನ್ನು ವಿಶ್ವಕ್ಕೆ ಮೂಡಿಸುತ್ತಿದೆ.
- * ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ 75 ಐತಿಹಾಸಿಕ ಸ್ಥಳದಲ್ಲಿ ಯೋಗದಿನ ಆಚರಿಸಲಾಗುತ್ತಿರುವುದು ದೇಶದ ಸ್ವಾತಂತ್ರ್ಯ ಹೋರಾಟದ ಸ್ಫೂರ್ತಿಯನ್ನು ನೆನಪಿಸುತ್ತಿದೆ. ದೇಶದ ವಿವಿಧೆಡೆ ಯೋಗ ದಿನಾಚರಣೆಯನ್ನು ಯೋಗೋತ್ಸವವಾಗಿ ಆಚರಿಸುತ್ತಿರುವುದು ಯೋಗ ದಿನಕ್ಕೆ ಉತ್ತಮದ ರಂಗು ಮೂಡಿಸಿ ಎಲ್ಲರನ್ನು ಒಂದುಗೂಡಿಸಿ ಇಡೀ ವಿಶ್ವವೇ ಯೋಗದ ಸೂತ್ರದಡಿಯಲ್ಲಿ ಸಮನ್ವಯಗೊಂಡಿರುವುದು ಅವಿಸ್ಮರಣೀಯವಾಗಿದೆ !

ಪ್ರೊ. ಬಾಬಾಸಾಹೇಬ ಆರ್. ಕಾಮನಗೋಳ
ಸಹ ಪ್ರಾಧ್ಯಾಪಕರು
ಡಾ|| ಬಾಬಾಸಾಹೇಬ ಅಂಬೇಡ್ಕರ (ಬಿ.ಇ.ಡಿ.)
ಶಿಕ್ಷಣ ಮಹಾವಿದ್ಯಾಲಯ, ನಗರದಿ



ನಿಷ್ಪಾಣಿಯಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಡಿಯಲ್ಲಿ ಹಮ್ಮಿಕೊಳ್ಳಲಾದ ಯೋಗ ದಿನಾಚರಣೆಯ ವಿವಿಧ ಮನಮೋಹಕ ದೃಶ್ಯಗಳು

ವಿಶ್ವ ರಕ್ತದಾನಿಗಳ ದಿನ

ಜೂನ್ 14 ಅನ್ನು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ ಎಂದು ಆಚರಿಸಲಾಗುತ್ತದೆ. ಪ್ರಥಮ ಬಾರಿಗೆ ರಕ್ತದ ಗುಂಪು ಕಂಡು ಹಿಡಿದ ಕಾರ್ಲ್ ಲ್ಯಾಂಡ್‌ಸ್ಟೇನರ್ ಎಂಬ ವಿಜ್ಞಾನಿಯ ಹುಟ್ಟುಹಬ್ಬದ ನೆನಪಿಗಾಗಿ 2004 ರಿಂದ ವಿಶ್ವ ಆರೋಗ್ಯ ಸಂಸ್ಥೆ ಈ ದಿನಾಚರಣೆ ಜಾರಿಗೆ ತಂದಿದೆ.

2022ನೇ ಸಾಲಿನ ವಿಶ್ವ ರಕ್ತದಾನಿಗಳ ದಿನಾಚರಣೆ ಘೋಷವಾಕ್ಯ "ರಕ್ತದಾನ ಮಾಡುವುದು ಒಗ್ಗಟ್ಟಿನ ಪ್ರಕ್ರಿಯೆ, ಈ ಪ್ರಯತ್ನಕ್ಕೆ ಕೈ ಜೋಡಿಸಿ ಜೀವ ಉಳಿಸೋಣ" ಎಂಬುದು. ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ರಕ್ತದಾನ ಮಾಡುವಂತೆ ಕರೆ ನೀಡಲಾಗುತ್ತದೆ.

ಜಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ತನ್ನ ರಕ್ತವನ್ನು ಇನ್ನೊಬ್ಬರ ಜೀವ ಉಳಿಸಲು ಪ್ರತಿಫಲಾಪೇಕ್ಷೆಯಿಲ್ಲದೆ ಸ್ವಯಂ ಪ್ರೇರಣೆಯಿಂದ ನೀಡುವುದೇ ರಕ್ತದಾನ.

ರಕ್ತಕ್ಕೆ ನಿರಂತರವಾಗಿ ಬೇಡಿಕೆ ಇರುತ್ತದೆ. ಅಪಘಾತ, ತುರ್ತು ಚಿಕಿತ್ಸೆ ಸಂದರ್ಭ ಇಂತಹ ಸಮಯದಲ್ಲಿ ರಕ್ತ ಜೀವ ಉಳಿಸಲು ಅತ್ಯಮೂಲ್ಯವಾದದ್ದು. ಕ್ಯಾನ್ಸರ್ ರೋಗಿಗಳು, ಗರ್ಭಿಣಿ ಸ್ತ್ರೀಯರು, ತಲಸ್ಸೀಮಿಯ, ಹಿಮೋಫೀಲಿಯ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ.

35 ದಿನಗಳ ತನಕ ಶೇಖರಿಸಬಹುದು

ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35 ದಿನಗಳವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ. 35 ದಿನಗಳ ನಂತರ ಅದು ಉಪಯೋಗಕ್ಕೆ ಬರುವುದಿಲ್ಲ. ಆದ್ದರಿಂದ 18 ವಯಸ್ಸಿನಿಂದ 60 ವರ್ಷದ ಒಳಗಿನ ಪ್ರತಿಯೊಬ್ಬ ಆರೋಗ್ಯವಂತರು ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ. ರಕ್ತವನ್ನು ನೀಡಿ ಇನ್ನೊಬ್ಬರ ಜೀವವನ್ನು ಉಳಿಸುವುದರೊಂದಿಗೆ ತಮ್ಮ ದೇಹದಲ್ಲಿ ಇರುವ ರಕ್ತದ ಗುಂಪು ಯಾವುದು? ಎಂದು ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ.

ರಕ್ತದಾನ ಶಿಬಿರಗಳ ಆಯೋಜನೆ

ಗ್ರಾಮ ಪಂಚಾಯಿತಿಗಳು, ಸಂಘ ಸಂಸ್ಥೆಗಳು, ರೆಡ್ ರಿಬ್ಬನ್ ಕ್ಲಬ್, ಎನ್‌ಎಸ್‌ಎಸ್ ಘಟಕಗಳು, ನೌಕರರ ಸಂಘಗಳು ಹಾಗೂ ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿಯೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮನುಷ್ಯರ ದಾನದಿಂದ ಮಾತ್ರ ಇದನ್ನು ಪಡೆಯಬಹುದು. ರಕ್ತದಾನ ಮಾಡಿದ ಕೆಲವೇ ಕ್ಷಣದಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಗಂಟೆ ಒಳಗಾಗಿ ದಾನ ಮಾಡಿದ ಪ್ರಮಾಣದಲ್ಲಿ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ. ಆದ್ದರಿಂದ ಯಾವುದೇ ಆತಂಕವಿಲ್ಲದೇ ಜನರು ರಕ್ತದಾನ ಮಾಡಬಹುದಾಗಿದೆ.

ಯಾರು ರಕ್ತದಾನ ಮಾಡಬಹುದು

ಯಾವುದೇ ವ್ಯಕ್ತಿ ರಕ್ತದಾನ ಮಾಡಲು ಮತ್ತು ಸುಧಾರಿಸಿಕೊಳ್ಳಲು ಒಟ್ಟು ಸೇರಿ 20 ನಿಮಿಷಕ್ಕೂ ಹೆಚ್ಚಿನ ಸಮಯ ಬೇಕಾಗಿಲ್ಲ. ಹೆಣ್ಣು, ಗಂಡು ಬೇಧವಿಲ್ಲದೆ 18 ರಿಂದ 60 ವರ್ಷದ ಒಳಗಿನ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಪುರುಷರು 3 ತಿಂಗಳಿಗೊಮ್ಮೆ, ಮಹಿಳೆಯರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು, ದಾನಿಯ ದೇಹದ ತೂಕ 45 ಕೆಜಿ ಗಿಂತ ಹೆಚ್ಚಿಗೆ ಇರಬೇಕು ಹಾಗೂ ಹಿಮೋಗ್ಲೋಬಿನ್ ಅಂಶ 12.5 ಗ್ರಾಂ ಗಿಂತ ಹೆಚ್ಚಿರಬೇಕು.

ಅನಾರೋಗ್ಯ ಪೀಡಿತರು, ಮಾದಕ ವ್ಯಸನಿಗಳು, ಗರ್ಭಿಣಿಯರು, ಎದೆ ಹಾಲುಣಿಸುವವರು, ಲಸಿಕೆ ಪಡೆದ 4 ವಾರದೊಳಗಿನವರು, ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವವರು, ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಗಾದ 6 ತಿಂಗಳ ಒಳಗಿನವರು, ಕಾಮಾಲೆ, ಹೆಚ್‌ಐವಿ, ಕ್ಯಾನ್ಸರ್, ಹೃದಯದ ಕಾಯಿಲೆ, ಇತರೆ ರೋಗಗಳಿಗೀಡಾದವರು ರಕ್ತದಾನ ಮಾಡಬಾರದು.

ರೋಗಗಳಿಂದ ಮುಕ್ತವಾಗಿರಬೇಕು

ಮಲೇರಿಯಾ, ಹೆಪಟೈಟಿಸ್ ಬಿ, ಸಿ ಸೋಂಕಿನಿಂದಾಗುವ ಕಾಮಾಲೆ, ಹೆಚ್‌ಐವಿ ಸೋಂಕು ಮತ್ತು ಎಡ್ಸ್ ಬಗ್ಗೆ ರಕ್ತವನ್ನು ಯಾವುದೇ ವ್ಯಕ್ತಿಗೆ ನೀಡುವ ಮೊದಲು ಪಡೆದ ರಕ್ತವನ್ನು ಈ ರೋಗಗಳಿಂದ ಮುಕ್ತವಾಗಿದೆ ಎಂದು ಖಾತ್ರಿಪಡಿಸಿಕೊಳ್ಳಲು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆಯಾಗುತ್ತದೆ. ಕಾರ್ಯತತ್ಪರತೆ, ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ. ರಕ್ತದಲ್ಲಿ ಕೊಬ್ಬಿನಾಂಶ ಕಡಿಮೆ ಮಾಡಲು ಸಹಾಯವಾಗಿದ್ದು, ಹೃದಯಾಘಾತವನ್ನು ಶೇ.80 ಕ್ಕಿಂತಲೂ ಹೆಚ್ಚು ತಡೆಯಲು ಸಹಕಾರಿ ಹಾಗೂ ರಕ್ತದ ಒತ್ತಡ ಇತರೆ ಕೆಲ ರೋಗಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ.

ಈ ರೀತಿ ಕಂಡು ಬಂದರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗಿದೆ ಎನ್ನುವ ಸೂಚನೆಗಳಾಗಿವೆ

2019ರ ಕೊನೆಯಲ್ಲಿ ಶುರುವಾದ ಕೊರೋನಾ ಕಾಟ 2022 ಅರ್ಧ ವರ್ಷ ಕಳೆದರೂ ಇನ್ನೂ ಮುಗಿದಿಲ್ಲ, ಅದರ ಜೊತೆಗೆ ಈಗ ಮಂಕಿಪಾಕ್ಸ್ ಕೂಡ ವಿಶ್ವವನ್ನು ಕಾಡುತ್ತಿದೆ. ಮಳೆಗಾಲ, ಈ ಸಮಯದಲ್ಲಿ ಡೆಂಗ್ಯೂ, ಮಲೇರಿಯಾ ಈ ರೀತಿಯ ಕಾಯಿಲೆ ಕೂಡ ಹೆಚ್ಚಾಗುವುದು, ಈ ಎಲ್ಲಾ ಸಮಸ್ಯೆಗಳು ಯಾರಿಗೆ ಹೆಚ್ಚು ಅಪಾಯಕಾರಿ ಗೊತ್ತಾ? ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ.

ಹೌದು ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಬೇಗನೆ ಕಾಯಿಲೆಗಳು ಬರುತ್ತವೆ ಅಥವಾ ವೈರಸ್‌ಗಳು ತಗುಲಿದರೆ ಗಂಭೀರವಾಗುವ ಸಾಧ್ಯತೆ ಹೆಚ್ಚು. ನಮ್ಮ ದೇಹದಲ್ಲಿ ರೋಗ ನಿರೋಧಕ ಕಡಿಮೆ ಇದೆಯೇ ಎಂದು ತಿಳಿಯುವುದು ಹೇಗೆ. ಈ ಸಮಸ್ಯೆಗಳು ಪದೇ ಪದೇ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆಯಿದೆ ಎಂಬುವುದರ ಸೂಚನೆಯಾಗಿದೆ, ಹೀಗಿದ್ದರೆ ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಡೆ ಗಮನ ನೀಡಬೇಕಾಗಿದೆ.

ಅತ್ಯಧಿಕ ಒತ್ತಡ

ನಿಮ್ಮ ದೇಹದಲ್ಲಿ lymphocytes ಕಡಿಮೆಯಾದಾಗ ಅತ್ಯಧಿಕ ಮಾನಸಿಕ ಒತ್ತಡ ಉಂಟಾಗುತ್ತದೆ. ಇದರಿಂದಾಗಿ ದೇಹದಲ್ಲಿ ಬಿಳಿ ರಕ್ತ ಕಣಗಳು ಕಡಿಮೆಯಾಗುವುದು. ರಕ್ತದಲ್ಲಿ ಬಿಳಿ ರಕ್ತಕಣಗಳು ಕಡಿಮೆಯಾದಾಗ ಯಾವುದಾದರೂ ವೈರಸ್ ದೇಹವನ್ನು ಪ್ರವೇಶಿಸಿದಾಗ ಅದರ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಳ್ಳುತ್ತದೆ. ದೇಹ ದುರ್ಬಲವಾಗುವುದು. ಆದ್ದರಿಂದ ಮಾನಸಿಕ ಒತ್ತಡದ ಕಡೆ ಗಮನ ನೀಡಿ, ಮಾನಸಿಕ ಒತ್ತಡದ ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದು.

ಆಗಾಗ ಶೀತ, ಕೆಮ್ಮು, ಜ್ವರ ಈ ರೀತಿಯ ಸಮಸ್ಯೆ ಕಾಡುವುದು

ಅಪರೂಪಕ್ಕೆ ಶೀತ, ಕೆಮ್ಮು ಬರುವುದು ಸಹಜ. ಆದರೆ ಆಗಾಗ ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ತುಂಬಾನೇ ಕಡಿಮೆ ಇದೆ ಎಂದರ್ಥ.

ಆಗಾಗ ಹೊಟ್ಟೆ ಸಮಸ್ಯೆ ಕಾಡುವುದು

ಬೇಧಿ, ಗ್ಯಾಸ್ಟ್ರಿಕ್, ಮಲಬದ್ಧತೆ, ಹೊಟ್ಟೆ ನೋವು ಈ ರೀತಿಯ ಸಮಸ್ಯೆ ಆಗಾಗ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಇದರಿಂದಾಗಿ ವೈರಲ್ ಸೋಂಕಿನ ಸಮಸ್ಯೆ ಹೆಚ್ಚಾಗುವುದು.

ಗಾಯ ಒಣಗಲು ತುಂಬಾ ಸಮಯ ತೆಗೆದುಕೊಂಡರೆ

ಏನಾದರೂ ಗಾಯವಾದರೆ ಅದು ಒಣಗಲು ತುಂಬಾ ಸಮಯ ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಕಡಿಮೆ ಇದೆ ಎಂದರ್ಥ. ಆಗ ಗಾಯ ಒಣಗದೆ ಚಿಕ್ಕ ಗಾಯ ದೊಡ್ಡದಾಗಿ ಇನ್ನಿತರೆ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚು.

ತುಂಬಾ ಸುಸ್ತು, ಆಗಾಗ ತಲೆಸುತ್ತು ಬರುವುದು

ನಿಮಗೆ ತುಂಬಾ ಸುಸ್ತು, ತಲೆ ಸುತ್ತು ಬರುವುದು ಈ ರೀತಿಯ ಸಮಸ್ಯೆ ಕಾಡುತ್ತಿದ್ದರೆ ರೋಗ ನಿರೋಧಕ ಶಕ್ತಿ ಕುಂದಿದ್ದರೆ ಆ ರೀತಿಯೆಲ್ಲಾ ಆಗುವುದು.

ಆದ್ದರಿಂದ ಇದರಲ್ಲಿ ಯಾವುದೇ ಲಕ್ಷಣಗಳು ಕಂಡು ಬಂದಿದ್ದರೂ ನಿರ್ಲಕ್ಷ್ಯ ಮಾಡದೆ ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ.

ಶಿವಶಂಕರ ಜೊಲ್ಲೆ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಸ್ಕೂಲ್ ಯಕ್ಷಂಬಾದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ



ನಣದಿ - ಶಿವಶಂಕರ ಜೊಲ್ಲೆ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಸ್ಕೂಲ್ (ಸಿಬಿಎಸ್‌ಇ), ನನದಿ ಕ್ಯಾಂಪಸ್ ಸಭಾಭವನದಲ್ಲಿ ಸನ್ 2022 - 23 ನೇ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೊಲ್ಲೆ ಉದ್ಯೋಗ ಸಮೂಹದ ಸಿಇಒ ಆದ ಡಾ. ವಿವೇಕಾನಂದ ಬಂಕೊಳ್ಳಿ ಅವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ, "ಭಾರತೀಯ ಸಂಸ್ಕೃತಿ ಹಾಗೂ ಆಚರಣೆಗಳ ಬಗ್ಗೆ ಅಭಿಮಾನವನ್ನು ತಾಳಬೇಕು. ದೇಶಪ್ರೇಮವನ್ನು ಹೊಂದುವುದರ ಮೂಲಕ ರಾಷ್ಟ್ರದ ಐಕ್ಯತೆ ಹಾಗೂ ಸಮಗ್ರತೆಯನ್ನು ಕಾಪಾಡಿಕೊಳ್ಳುವತ್ತ ಜೀವನವನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಶ್ರೇಣಿಯೊಂದಿಗೆ ಫಲಿತಾಂಶ ಪಡೆಯುವುದಷ್ಟೇ ಮುಖ್ಯವಲ್ಲ, ಉತ್ತಮ ನಡತೆಯನ್ನು ಹೊಂದುವುದು ಸಹ ಅಷ್ಟೇ ಮುಖ್ಯ. ಎಲ್ಲರೂ ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡು ಎಲ್ಲರಿಗೂ ಮಾದರಿಯಾಗಬೇಕೆಂದು" ಕರೆ ನೀಡಿದರು.

ಪ್ರಾಚಾರ್ಯರಾದ ಶ್ರೀಮತಿ ಗೀತಾ ನಾಯ್ಡು ಅವರು ಮಾತನಾಡುತ್ತಾ, ವಿದ್ಯಾರ್ಥಿ ನಾಯಕರ ವ್ಯಕ್ತಿತ್ವ ಎಲ್ಲರ ಮೇಲೆ ಪ್ರಭಾವವನ್ನು ಬೀರುವಂತಿರಬೇಕು. ಶಿಸ್ತು, ಸಂಯಮ, ತಾಳ್ಮೆ, ಸಮಯಪಾಲನೆಗಳಂತಹ ಆದರ್ಶ ಮನೋಭಾವನೆಗಳನ್ನು ಬೇಳಿಸಿಕೊಳ್ಳಬೇಕು. ಯಾವಾಗಲೂ ಶಾಲೆಯ ನಿಯಮ ನಿಬಂಧನೆಗಳಿಗೆ ಬದ್ಧರಾಗಿರಬೇಕು. ಉತ್ತಮ ನಾಯಕತ್ವ ಹೊಂದಿದ ತಾವು ಶಾಲೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಉತ್ತಮ ಅಂತರ ಕ್ರಿಯೆಗಳನ್ನು ಹೆಚ್ಚಿಸಬೇಕು, ಉತ್ತಮ ಸಂವಹನ ಕೌಶಲ್ಯಗಳನ್ನು ಹೊಂದಿ ತಮ್ಮಲ್ಲಿ ಹಾಗೂ ಶಾಲೆ ನಡುವೆ ಉತ್ತಮ ಬದಲಾವಣೆಗಳನ್ನು ತರುವ ದಿಸೆಯಲ್ಲಿ ಬದ್ಧರಾಗುವಂತೆ ಕರೆ ನೀಡಿದರು.

ಶಾಲಾ ಕ್ಯಾಬಿನೆಟ್ ಸಂಯೋಜಕರು ಹಾಗೂ ಸಮಾಜ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ರಾಜು ಪವಾರ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಕ್ಯಾಬಿನೆಟ್ ಮುಖ್ಯಸ್ಥರಾದ ರಮಜಾನ ದಫೇದಾರ, ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿ ಬಳಗವು ಪಾಲ್ಗೊಂಡಿತ್ತು. ಶಿಕ್ಷಕಿಯರಾದ ಶ್ವೇತಾ ಪಾಟೀಲ ಸ್ವಾಗತಿಸಿದರು, ನೀತಾ ಚೌಗಲೆ ವಂದಿಸಿದರು. ಧನಶ್ರೀ ಸುತಾರ ಕಾರ್ಯಕ್ರಮವನ್ನು ನಿರೂಪಿಸಿದರು.

ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ., ಯಕ್ಷಂಬಾ

30 ಜೂನ್ 2022ರ ಆರ್ಥಿಕ ಬೆಳವಣಿಗೆ

ಶಾಖೆಗಳು 75	ಠೇವು 168+ ಕೋಟಿ	ಸಾಲ 64+ ಕೋಟಿ	ಸದಸ್ಯರು 23+ ಸಾವಿರ
----------------------	-----------------------------	---------------------------	--------------------------------



ನೂತನ ಶಾಖೆಯ ಉದ್ಘಾಟನೆ

ನಿಷ್ಣಾಣೆ ನಗರದಲ್ಲಿ, ಜೊಲ್ಲೆ ಉದ್ಯೋಗ ಸಮೂಹದ ಅಂಗ ಸಂಸ್ಥೆಯಾದ ಶ್ರೀ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನಿ. ಯಕ್ಷಂಬಾ ಇದರ ನೂತನ ಶಾಖೆಯಾಗಿ ಹಿಂದೂಸ್ಥಾನ ಯುನಿವರ್ಸ್ ಲಿ. ನಿಷ್ಣಾಣೆ ತಾಲೂಕಾ ಡಿಸ್ಟ್ರಿಬ್ಯೂಷನ್ ವೆಲ್‌ಫೇರ್ ಉದ್ಘಾಟನೆಯನ್ನು ಕು. ಬಸವಪ್ರಸಾದ ಅ. ಜೊಲ್ಲೆ ಅವರು ನೆರವೇರಿಸಿದರು.

ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಯಕ್ಷಂಬಾ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರ



ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ನೀಡುವ ಸ್ವಚ್ಛ ವಿದ್ಯಾಲಯ ಪುರಸ್ಕಾರದ ಅಡಿಯಲ್ಲಿ ಸನ್ 2021-22 ನೇ ಸಾಲಿನ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ನಮ್ಮ ಜೊಲ್ಲೆ ಎಜುಕೇಶನ್ ಸೊಸಾಯಟಿಯ ಅಂಗ ಸಂಸ್ಥೆಯಾದ ಶಿವಶಂಕರ ಜೊಲ್ಲೆ ಕನ್ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯು, ಆಯ್ಕೆಯಾಗಿ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತೋಷವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಮುಜರಾಯಿ ಹೆಚ್ ಮತ್ತು ವೆಕ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ, ಹಾಗೂ ಸಂಸ್ಥೆಯ ಸಂಸ್ಥಾಪಕರು, ಚಿಕ್ಕೋಡಿ ಸಂಸದರಾದ, ಶ್ರೀ. ಅಣ್ಣಾಸಾಹೇಬ ಶಂಕರ ಜೊಲ್ಲೆ, ಆಶಾಜ್ಯೋತಿ ವಿಶೇಷ ಮಕ್ಕಳ ವಸತಿ ಶಾಲೆಯ ಅಧ್ಯಕ್ಷರಾದ ಶ್ರೀ ಜ್ಯೋತಿಪ್ರಸಾದ ಜೊಲ್ಲೆ, ಬಸವಜ್ಯೋತಿ ಯೂಥ್ ಫೌಂಡೇಷನ್ ಅಧ್ಯಕ್ಷರಾದ ಕು. ಬಸವಪ್ರಸಾದ ಜೊಲ್ಲೆಯವರು, ಸಿಇಒ ಡಾ|| ವಿವೇಕಾನಂದ ಬಂಕೊಳ್ಳಿ ಯವರು ಹರ್ಷವನ್ನು ವ್ಯಕ್ತಪಡಿಸಿದರು.

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳಾದ ಶ್ರೀ ನಿತೇಶ ಪಾಟೀಲ, ಜಿಲ್ಲಾ ಪಂಚಾಯತ ಸಿಇಒ ಗಳಾದ ಶ್ರೀ ದರ್ಶನ ಎಚ್. ವಿ. ಚಿಕ್ಕೋಡಿ ಹಾಗೂ ಬೆಳಗಾವಿ ಡಿಡಿಪಿಎ ಗಳಾದ ಶ್ರೀ ಮೋಹನ ಹಂಚಾಟಿ, ಶ್ರೀ ಬಸವರಾಜ ನಲತವಾಡ ಉಪಸ್ಥಿತರಿದ್ದರು.



ಭೇಟಿ

ರಾಜ್ಯಸಭಾ ಚುನಾವಣೆ ನಿಮಿತ್ತವಾಗಿ ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವರು ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಕರ್ನಾಟಕ ರಾಜ್ಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಭೇಟಿಯಾದ ದೃಶ್ಯ.



ಉದ್ಘಾಟಿಸುತ್ತಿರುವುದು

ಕಾರ್ಕಳದಲ್ಲಿ, ಶ್ರೀ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ನಡೆದ ಮುಖ್ಯ ಕಾರಣಿ ಸಮರ್ಪಣಾ ಕಾರ್ಯಕ್ರಮವನ್ನು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆಯವರು ಉದ್ಘಾಟಿಸುತ್ತಿರುವುದು.



ಯೋಗ ದಿನಾಚರಣೆ

ಹಂಪಿಯಲ್ಲಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಯೋಗ ಗುರುಗಳಾದ ಶ್ರೀ ವಚನಾನಂದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಅವರ ಜೊತೆಗೂಡಿ ಕರ್ನಾಟಕ ರಾಜ್ಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಚಾಲನೆ ನೀಡುತ್ತಿರುವುದು.




ಪಲ್ಲಕ್ಕಿ ಮೆರವಣಿಗೆ

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ನಿಷ್ಪಾಣೆ ನಗರದ ಶ್ರೀ ಬೀರದೇವ ಜಾತ್ರೆಯ ಪ್ರಯುಕ್ತವಾಗಿ ನಡೆದ ಪಲ್ಲಕ್ಕಿ ಮೆರವಣಿಗೆಯಲ್ಲಿ ಚಿಕ್ಕೋಡಿ ಸಂಸದರಾದ ಶ್ರೀ. ಅಣ್ಣಾಸಾಹೇಬ ಜೊಲ್ಲೆ ಯವರು ಭಾಗವಹಿಸಿದ ದೃಶ್ಯ.




ಉದ್ಘಾಟನೆ

ನಿಷ್ಪಾಣೆಯಲ್ಲಿ ಜೊಲ್ಲೆ ಎಮ್.ಕೆ.ಶರ್ ಸೊಸಾಯಿಟಿ ವತಿಯಿಂದ ನಿರ್ಮಿಸಿರುವ ರಾಣಿ ಚೆನ್ನಮ್ಮ ನೂತನ ಕನ್ನಡ ಮಾಧ್ಯಮ ಶಾಲೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಕರ್ನಾಟಕ ರಾಜ್ಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಅಶೋಕೇಶ್ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯ ಅಧ್ಯಕ್ಷರಾದ ಶ್ರೀ. ಜ್ಯೋತಿಪ್ರಸಾದ ಜೊಲ್ಲೆಯವರು ಉದ್ಘಾಟಿಸುತ್ತಿರುವುದು.



ಸತ್ಕರಿಸುತ್ತಿರುವುದು

ಹುಬ್ಬಳ್ಳಿ ನಗರದಲ್ಲಿ, ವಿಶ್ವ ಹಿಂದೂ ಪರಿಷತ್‌ನ ಉತ್ತರ ಕರ್ನಾಟಕ ಟ್ರಸ್ಟ್ ಪ್ರೇರಣಾ ಸೇವಾ ಸಂಸ್ಥೆಯ "ಧರ್ಮಸಿರಿ" ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜೊಲ್ಲೆ ದಂಪತಿಗಳನ್ನು ಸತ್ಕರಿಸುತ್ತಿರುವುದು.



ಸತ್ಕರಿಸುತ್ತಿರುವುದು

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹನಮಾಪುರ ಗ್ರಾಮದಲ್ಲಿ, ಹಮ್ಮಿಕೊಂಡ ಭಾರತೀಯ ಪರಂಪರೆ ಮತ್ತು ಸಂಸ್ಕೃತಿ ಸಮ್ಮೇಳನ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಲೋಕಸಭಾ ಸಂಸದರಾದ ಶ್ರೀ. ಅಣ್ಣಾಸಾಹೇಬ ಜೊಲ್ಲೆ ಅವರನ್ನು ಸತ್ಕರಿಸುತ್ತಿರುವುದು.



ಗೌರವ ನಮನ

ನಿಷ್ಪಾಣೆ ನಗರದಲ್ಲಿ, ಶಿವರಾಜ್ಯಭಿಷೇಕ ದಿನದ ನಿಮಿತ್ತವಾಗಿ ಹಿಂದೂ ಹೃದಯ ಸಾಮಾಜಿಕ, ಪ್ರಜಾರಕ್ಷಕ ಶ್ರೀ ಭಕ್ತಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸುತ್ತಿರುವುದು.